

ಬಿ.ಪ್ಯಾಕ್ ೨  
ಅಂದದೂರು ಬೆಂಗಳೂರು



ELECTION  
HABBA  
#LetsMakeDemocracyWork

# ಹೆಬ್ಬಾಳ

## ನಾಗರಿಕ ಪ್ರಣಾಳಿಕೆ



Mobility &  
Infrastructure



Waste  
management



Health



Water &  
Sanitation



Women &  
Child



Environment

ಏಪ್ರಿಲ್ 2018

## ಹೆಬ್ಬಾಳದ ಒಳನೋಟ

1. ಪ್ರದೇಶ: 11.2 sq. km
2. ಜನಸಂಖ್ಯೆ : 282765
3. ವಾರ್ಡ್ :ರಾಧಾಕೃಷ್ಣ ದೇವಸ್ಥಾನ, ಸಂಜಯನಗರ, ಗಂಗಾನಗರ, ಹೆಬ್ಬಾಳ, ವಿಶ್ವನಾಥ ನಾಗೇನಹಳ್ಳಿ, ಮನೋರಾಯನಪಾಳ್ಯ, ಗಂಗೇನಹಳ್ಳಿ, ಜಯಚಾಮರಾಜೇಂದ್ರನಗರ
5. ಒಟ್ಟು ಗೃಹಗಳು : 69104
7. ರಸ್ತೆ ವಿಸ್ತೀರ್ಣ : 298 km.
- 8)ಕೆರೆಗಳು : ಹೆಬ್ಬಾಳ
- 9)ಆರಕ್ಷಕ ಠಾಣೆ :ಸಂಜಯನಗರ ಹೆಬ್ಬಾಳ ಆರ್.ಟಿ ನಗರ
10. ಬಸ್ ನಿಲ್ದಾಣಗಳು : 127
11. ಅಗ್ನಿಶಾಮಕ ಕೇಂದ್ರ :1
12. ಸರ್ಕಾರಿ ಶಾಲೆಗಳು :19
13. ಆಟದ ಮೈದಾನ :14
- 14) ಪಾರ್ಕ್ :78

## ಸರಳವಾಗಿ ನಾವು ಕೇಳುವುದಿಷ್ಟೆ

1)ನಾಗರಿಕರು ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುವಂತೆ ನಾಗರಿಕ ಸಂಸ್ಥೆಗಳು ಮಹಾನಗರಪಾಲಿಕೆ ಸದಸ್ಯರು ಮತ್ತು ನಾಗರಿಕ ಗುಂಪುಗಳೊಂದಿಗೆ ಶಾಸಕರು ಮಾಸಿಕ ಸಾಮಾನ್ಯ ಸಭೆ ನಡೆಸಬೇಕು.

2)ಕ್ಷೇತ್ರದ ಅಭಿವೃದ್ಧಿಗಾಗಿ ತೆಗೆದುಕೊಂಡು ಕ್ರಮಗಳು ಮತ್ತು ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿ ಬಳಕೆ ಒಳಗೊಂಡಂತೆ ನಾಗರಿಕ ಬೇಡಿಕೆಗಳಿಗೆ

ಸಂಬಂಧಿಸಿದಂತೆ ನಾಗರಿಕರಿಗೆ ಸೂಕ್ತ ಮಾಹಿತಿಯನ್ನು ಒದಗಿಸಲು ಕ್ಷೇತ್ರದ ವೆಬ್‌ಸೈಟ್‌ ವಿನ್ಯಾಸಗೊಳಿಸಬೇಕು.

3)ಚಾಲ್ತಿಯಲ್ಲಿರುವ ಹಾಗೂ ಮುಂದೆ ಕೈಗೊಳ್ಳಬಹುದಾದ ಕಾಮಗಾರಿಗಳ ಬಗ್ಗೆ ಪಾರದರ್ಶಕ ರೀತಿಯಲ್ಲಿ ಸಾರ್ವಜನಿಕರೊಂದಿಗೆ ಸಮಾಲೋಚಿಸಲು ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಸಂಪರ್ಕ ಹೊಂದಬೇಕು.

4)ವಿಧಾನಸಭೆಯಲ್ಲಿ ಮಂಡಿಸಲಾಗುವ ವಿವಿಧ ನೀತಿ ವಿಷಯಗಳ ಬಗ್ಗೆ ಶಾಸಕರು ತಮ್ಮ ನಿಲುವನ್ನು ವ್ಯಕ್ತಗೊಳಿಸಬೇಕು. ಸಮಸ್ಯೆಗಳನ್ನು ಆನ್ ಲೈನ್ ಮತ್ತು ಆಫ್ ಲೈನ್ ಮೂಲಕ ನಾಗರಿಕರೊಂದಿಗೆ ಸಮಾಲೋಚಿಸಬೇಕು,

5)ಕ್ಷೇತ್ರದಲ್ಲಿ ಎದುರಾಗುವ ವಿವಿಧ ವಿಷಯಗಳಲ್ಲಿ ಭಾಗವಹಿಸಲು ನಾಗರಿಕರಿಗೆ ಸ್ವಯಂಪ್ರೇರಿತ ಅವಕಾಶಗಳನ್ನು ಕಲ್ಪಿಸಬೇಕು

6) ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಕಾಲೇಜು ವಿದ್ಯಾರ್ಥಿಗಳು ತರಬೇತಿ ನೀಡುವ ಅವಕಾಶವಿರಬೇಕು ಮತ್ತು ಗೃಹಿಣಿಯರು ಮತ್ತು ಹಿರಿಯ ನಾಗರಿಕರ ಅಭಿವೃದ್ಧಿಗೆ ಸಂಬಂಧಿಸಿದಂತೆ ಕಾಲೇಜು ವಿದ್ಯಾರ್ಥಿಗಳು ತರಬೇತಿ ನೀಡುವ ಅವಕಾಶಗಳನ್ನು ಕಲ್ಪಿಸಬೇಕು.

7)ಸಂಬಂಧಿತ ಅಧಿಕಾರಿಗಳ ಸಂಪರ್ಕ ವಿವರಗಳು (ಬಿ.ಬಿ.ಎಂ.ಪಿ) ಬೆಸ್ಕಾಂ) ಇತ್ಯಾದಿ ಮತ್ತು ದೂರುಗಳ ಪರಿಹಾರಕ್ಕಾಗಿ ನಿಗದಿಪಡಿಸಲಾಗುವ ಸಮಯದ ವಿವರಗಳನ್ನು ವಾರ್ಡ್ ಕಛೇರಿಯಲ್ಲಿ ಮತ್ತು ಇತರ ಪ್ರಮುಖ ಸ್ಥಳಗಳಲ್ಲಿ ಪ್ರದರ್ಶಿಸಬೇಕು.

8) ಎಲ್ಲಾ ನಾಗರಿಕ ಸಂಸ್ಥೆಗಳ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ ಮಾಡಬೇಕು

9) ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಗತಿಯ ತ್ರೈಮಾಸಿಕ ವರದಿ ನಾಗರಿಕರಿಗೆ ಲಭ್ಯವಾಗಬೇಕು

10) ಮೂಲೆ ನಿವೇಶನಗಳು ಹಾಗೂ ಇತರ ಸೌಲಭ್ಯಗಳ ವಿವರಗಳನ್ನು ಒಳಗೊಂಡ ಕ್ಷೇತ್ರದ ನಕ್ಷೆ ಲಭ್ಯವಾಗುವಂತೆ ಏರ್ಪಾಡು ಮಾಡಬೇಕು

## ಹೆಬ್ಬಾಳ

### ಪ್ರಮುಖ 5 ಬೇಡಿಕೆಗಳು

#### ತ್ಯಾಜ್ಯ ನಿರ್ವಹಣೆ

1. ಒಣ ಹಾಗೂ ಹಸಿ ಕಸಕ್ಕೆ ಪ್ರತ್ಯೇಕ ವಾಹನಗಳನ್ನು ಹೊಂದಿರುವಂತೆ ವೈಜ್ಞಾನಿಕ ರೀತಿಯಲ್ಲಿ ತ್ಯಾಜ್ಯ ಸಂಗ್ರಹಣೆ. ವಾಹನಗಳಿಗೆ ಜಿಪಿಎಸ್ ಟ್ರ್ಯಾಕರ್ ಅಳವಡಿಸಿರಬೇಕು.
2. ಸಣ್ಣ ವಾಹನಗಳಿಂದ ದೊಡ್ಡ ವಾಹನಗಳಿಗೆ ವರ್ಗಾಯಿಸಲು ಅನುಕೂಲವಾಗುವಂತೆ ವೈಜ್ಞಾನಿಕ ವರ್ಗ ಸ್ಥಳಗಳ ಸ್ಥಾಪನೆ
3. ಹೆಬ್ಬಾಳ ಕ್ಷೇತ್ರದಾದ್ಯಂತ ಕಣ್ಣಿಗೆ ಕಾಣಿಸುವಂತಹ ಸ್ವಚ್ಛತೆಯನ್ನು ಆದ್ಯತೆಯಾಗಿಸಿಕೊಳ್ಳಬೇಕು. ಮೊದಲನೇ ಮುಖ್ಯರಸ್ತೆ, ಸೆಂಟ್ರಲ್ ಎಕ್ಸ್‌ಪ್ರೆಸ್ ಬಳಿಯಿರುವ ಗಲೀಜು ಪ್ರದೇಶವೂ ಸೇರಿದಂತೆ ಗೋವಿಂದರಾಜನಗರದಲ್ಲಿರುವ ಎಲ್ಲಾ ಗಲೀಜು ಪ್ರದೇಶಗಳನ್ನು ಗುರುತಿಸಬೇಕು, ಸುಂದರಗೊಳಿಸಬೇಕು ಮತ್ತು ಎಚ್ಚರದಿಂದ ಮೇಲ್ವಿಚಾರಣೆ ಮಾಡಬೇಕು.
4. ಹೆಬ್ಬಾಳದಿಂದ ಸಂಗ್ರಹಿಸಿದಂತಹ ಹಸಿ ಮತ್ತು ಎಲೆ ಕಸವನ್ನು ಹೆಬ್ಬಾಳದಲ್ಲೇ ಸಂಸ್ಕರಿಸಲು ವಿಕೇಂದ್ರೀಕೃತ ತ್ಯಾಜ್ಯ ನಿರ್ವಹಣೆ ವ್ಯವಸ್ಥೆಯಾಗಬೇಕು. ಈ ಪ್ರಕ್ರಿಯೆಯು ನಾಗರಿಕರನ್ನು ಒಳಗೊಂಡಿರಬೇಕು ಮತ್ತು ಈ ಕುರಿತು ಜನರಿಗೆ ಮಾಹಿತಿಯನ್ನು ನೀಡಬೇಕು.
5. ದೇವಸ್ಥಾನಗಳು, ಶಿಕ್ಷಣ ಸಂಸ್ಥೆಗಳು, ರೆಸ್ಟೋರೆಂಟ್‌ಗಳು, ಆಸ್ಪತ್ರೆಗಳು ಮತ್ತು ಇತರೆ ಬೃಹತ್ ಪ್ರಮಾಣದಲ್ಲಿ ಕಸ ಉತ್ಪಾದಿಸುವವರನ್ನು ಶೂನ್ಯ ಕಸದ ಮೂಲವಾಗುವುದಕ್ಕೆ ಉತ್ತೇಜನ ಮತ್ತು ಬೆಂಬಲಿಸಬೇಕು.

#### ಸಂಚಾರ ಮತ್ತು ಮೂಲಭೂತ ಸೌಕರ್ಯ

1. ಹೆಬ್ಬಾಳದಲ್ಲಿ ರಸ್ತೆಬದಿ ವ್ಯಾಪಾರಿಗಳಿಗೆಂದೇ ಮೀಸಲಾದ ಪ್ರದೇಶವನ್ನೊಳಗೊಂಡ ಪಾದಚಾರಿ ಸ್ನೇಹಿ ಮತ್ತು ದೊರಕಬಹುದಾದಂತಹ ಪಾದಚಾರಿ ರಸ್ತೆಗಳು. ಪಾದಚಾರಿ ಮಾರ್ಗಗಳ ಒತ್ತುವರಿಯನ್ನು ತೆರವುಗೊಳಿಸಬೇಕು.
2. ರಸ್ತೆ ದಾಟುವುದು ಹೆಬ್ಬಾಳದಲ್ಲಿ ಪ್ರಮುಖ ಸಮಸ್ಯೆಯಾಗಿದೆ. ರಸ್ತೆ ದಾಟಲೆಂದೇ ಸ್ಥಳವನ್ನು ಗುರುತಿಸುವುದು ಮತ್ತು ಹಿರಿಯ ನಾಗರಿಕರು ಹಾಗೂ ಮಕ್ಕಳಿಗೆ ರಸ್ತೆ ದಾಟಲು ಸಹಾಯ ಮಾಡಲು ಟ್ರಾಫಿಕ್ ವಾರ್ಡನ್‌ಗಳ ನೇಮಕ
3. ರಸ್ತೆ ನಿರ್ಮಾಣ ಯೋಜನೆಗೆ ಮೊದಲು ಏಜೆನ್ಸಿಗಳು ಹೊಂದಾಣಿಕೆ ಮಾಡಿಕೊಳ್ಳಬೇಕು. ರಸ್ತೆ ನಿರ್ಮಾಣ ಕಾಮಗಾರಿಯ ವಿವರಗಳನ್ನು ಪ್ರಸರಿಸಬೇಕು.
4. ಲಭ್ಯವಾಗುವಂತಹ ಸಾರ್ವಜನಿಕ ಸಾರಿಗೆ ಮತ್ತು ಮೆಟ್ರೋ ಸ್ವೀಷನ್‌ನಿಂದ ಕೊನೆಯ ಹಂತದವರೆಗೆ ಸಂಪರ್ಕ ಅವಕಾಶಗಳು
5. ಹೆಚ್ಚಿನ ಟ್ರಾಫಿಕ್ ಹೊಂದಿರುವ ಜಂಕ್ಷನ್‌ಗಳಾದ ಸಂಜಯನಗರ ಮುಖ್ಯರಸ್ತೆ, ಹೆಬ್ಬಾಳ ರಸ್ತೆ ಮತ್ತು ಸಿಬಿಐ ರಸ್ತೆಗಳಲ್ಲಿ ಟ್ರಾಫಿಕ್ ಒತ್ತಡವನ್ನು ನಿವಾರಿಸಬೇಕಿದೆ. ಮುಖ್ಯರಸ್ತೆಗಳಲ್ಲಿ ಪಾರ್ಕಿಂಗ್‌ಗೆ ಅವಕಾಶ ನೀಡಬಾರದು.

## ನೀರು

1. ಆರೈಕೆ ಕಾಲೋನಿಯಂತಹ ಕೆಲವು ಪ್ರದೇಶಗಳು ಪ್ರವಾಹಕ್ಕೆ ತುತ್ತಾಗಬಲ್ಲವು. ಹೀಗಾಗಿ ಪ್ರವಾಹ ತಡೆಗಟ್ಟಲು ಕ್ರಮ ಕೈಗೊಳ್ಳಬೇಕು.
2. ನೀರು ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ಅಭಿಯಾನವನ್ನು ನಡೆಸಬೇಕು ಮತ್ತು ಮಳೆನೀರು ಕೊಯ್ಲು ತಜ್ಞರು ಮತ್ತು ನೀರು ಉಳಿಸುವ ವಾಯುಪೂರಕ (ಏರೇಟರ್)ದಂತಹ ಸಾಧನಗಳ ಮಾಹಿತಿ ಸುಲಭವಾಗಿ ದೊರೆಯಲು ಕಿಯೋಸ್‌ಗಳು ಲಭ್ಯವಾಗುವಂತೆ ಮಾಡಬೇಕು
3. ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸಾರ್ವಜನಿಕ ಕಟ್ಟಡಗಳಲ್ಲಿ ಮಳೆನೀರು ಕೊಯ್ಲು ಸಾಧನವನ್ನು ಅಳವಡಿಸಬೇಕು.
4. ಮಳೆ ನೀರು ಕಾಲುವೆ ಮತ್ತು ಮೋರಿಗಳಲ್ಲಿ ಕಾಲಕಾಲಕ್ಕೆ ಹೂಳು ಎತ್ತುವುದು ಮತ್ತು ನಿರ್ವಹಿಸುವುದು

5. ರಾಜಕಾಲುವೆಯ ಹೂಳು ಎತ್ತುವುದು ಮತ್ತು ಹೆಬ್ಬಾಳದಲ್ಲಿ ಹರಿಯುವ ರಾಜಕಾಲುವೆಗಾಗಿ ಏಕರೂಪ ನೀತಿ (ಕೇವಲ ಕೆಲವು ವ್ಯಾಪ್ತಿಯಲ್ಲಿ ಮುಚ್ಚಲಾಗಿದೆ) ಅಳವಡಿಸಿಕೊಳ್ಳುವುದು.

### **ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ**

1. ಶಾಲೆಗಳ ಸಮಗ್ರ ಅಭಿವೃದ್ಧಿ ಮತ್ತು ರೀಬ್ರ್ಯಾಂಡಿಂಗ್
2. ಎಲ್ಲ ನಾಗರಿಕರಿಗೆ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ತೊಂದರೆಗಳನ್ನು ನಿವಾರಿಸಲು ಸಾರ್ವಜನಿಕ ಜಾಗಗಳಲ್ಲಿ ಉತ್ತಮ ಬೆಳಕಿನ ವ್ಯವಸ್ಥೆ, ಪಾದಚಾರಿ ಮಾರ್ಗಗಳ ಲಭ್ಯತೆ, ಸಾಕಷ್ಟು ಪೊಲೀಸ್ ಗಸ್ತು ತಿರುಗುವಿಕೆ ಮತ್ತು ಸಿಸಿಟಿವಿಗಳ ವ್ಯವಸ್ಥೆಯಂತಹ ಕ್ರಮಗಳ ಜಾರಿ
3. ವಿವಿಧ ರೀತಿಯ ಆದಾಯ ಗುಂಪುಗಳಲ್ಲಿನ ಮಹಿಳೆಯರಿಗೆ ಸುರಕ್ಷತೆ ಮತ್ತು ಸಬಲೀಕರಣ ಸಂಪನ್ಮೂಲಗಳ ಕುರಿತು ಜಾಗೃತಿ ಮೂಡಿಸುವುದು
4. ತೊಂದರೆಯಲ್ಲಿರುವ ಮಹಿಳೆಯರು ಮತ್ತು ಮಕ್ಕಳಿಗಾಗಿ ಆಪ್ತಸಮಾಲೋಚನಾ ಕೇಂದ್ರ
5. ಹೆಬ್ಬಾಳದಾದ್ಯಂತ ಹೆಚ್ಚಿನ ಪೊಲೀಸ್ ಚೌಕಿಗಳು ಮತ್ತು ನಿರಂತರ ಪೊಲೀಸ್ ಗಸ್ತು ತಿರುಗುವಿಕೆ